



ಜಿಲ್ಲಾಧಿಕಾರಿಗಳ ಕಾರ್ಯಾಲಯ ರಾಯಚೂರು ಜಿಲ್ಲೆ

ಅರ್ಜಿ
ಸಂಖ್ಯೆ 204498
:

ದಿನಾಂಕ :
03/03/2021

ಅಧಿಕೃತ ಜ್ಞಾಪನ

ವಿಷಯ : ರಾಯಚೂರು ಜಿಲ್ಲೆ ಸಿರವಾರ ತಾಲ್ಲೂಕು ಮಲ್ಲಟ ಹೋಬಳಿ ಬಲ್ಲಗಿ ಗ್ರಾಮದ ಸ.ನಂ: 421/*/1 ರಲ್ಲಿ 1.36.0.00 ಎಕರೆ ಗುಂಟೆ ವಿಸ್ತೀರ್ಣದ ವ್ಯವಸಾಯದ ಜಮೀನನ್ನು ವ್ಯವಸಾಯೇತರ commercial - Educational ಉದ್ದೇಶಕ್ಕಾಗಿ ಅಫಿಡವಿಟ್ ಆಧಾರಿತ ಭೂ ಪರಿವರ್ತನೆ ಕೋರಿ ಶ್ರೀ/ಶ್ರೀಮತಿ ಸುರೇಶ ತಂ ಬಸ್ಸಣ್ಣಬುಲ್ಲಿ ಬುಲ್ಲಿ ಸಾಬಲ್ಲಗಿ, ರವರು ದಿನಾಂಕ 19/01/2021 ರಂದು ಅರ್ಜಿ ಸಲ್ಲಿಸಿರುವ ಬಗ್ಗೆ

- ಉಲ್ಲೇಖ : 1. ಭೂ ಪರಿವರ್ತನಾ ಶುಲ್ಕ ರೂ 41378 ಪೋಡಿ ಶುಲ್ಕ ರೂ 40 ದಂಡ ಶುಲ್ಕ ರೂ 0 ಒಟ್ಟು ರೂ. 41418 ಗಳನ್ನು ಖಜಾನೆಗೆ ಅರ್ಜಿದಾರರು ಜಮಾ ಮಾಡಿರುತ್ತಾರೆ.
2. ಅರ್ಜಿದಾರರು ನೀಡಿರುವ ಅಫಿಡವಿಟ್ (ಪ್ರಮಾಣಪತ್ರ) ಸಂಖ್ಯೆ: 243128 | ದಿನಾಂಕ: 19/01/2021.

ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ರ ಕಲಂ 95(2), 95(4) ಮತ್ತು 95(7) ರ ಷರತ್ತುಗಳು ಹಾಗೂ ಈ ಕೆಳಕಾಣಿಸಿದ ಷರತ್ತುಗಳಿಗೊಳಪಡಿಸಿ, ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ನಿಯಮಗಳು 1994 ರ ನಿಯಮ 107(1) ರಂತೆ ಅರ್ಜಿದಾರರಾದ ಶ್ರೀ ಸುರೇಶ ತಂ ಬಸ್ಸಣ್ಣಬುಲ್ಲಿ ಬುಲ್ಲಿ ಸಾಬಲ್ಲಗಿ, ರವರ ಅರ್ಜಿಯನ್ನು ಪರಿಗಣಿಸಿ ಮಲ್ಲಟ ಹೋಬಳಿ ಬಲ್ಲಗಿ ಗ್ರಾಮದ 421/*/1 ರಲ್ಲಿ 6.3.0.00 ರಲ್ಲಿನ ಒಟ್ಟು 1.36.0.00 ಎಕರೆ ಗುಂಟೆ ವಿಸ್ತೀರ್ಣದ ವ್ಯವಸಾಯದ ಜಮೀನನ್ನು ವ್ಯವಸಾಯೇತರ commercial - Educational ಉದ್ದೇಶಕ್ಕಾಗಿ ಬಳಸಲು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ಭೂ ಪರಿವರ್ತನಾ ಆದೇಶವನ್ನು ಹೊರಡಿಸಲಾಗಿದೆ..

1. ಈ ಭೂಮಿಯು ಯಾವ ಉದ್ದೇಶಕ್ಕಾಗಿ ಪರಿವರ್ತನೆಯಾಗಿದೆಯೋ ಆ ಉದ್ದೇಶಕ್ಕೆ ಉಪಯೋಗಿಸಿಕೊಳ್ಳಲು ಸಕ್ಷಮ ಪ್ರಾಧಿಕಾರಿಯಿಂದ, ಅಂದರೆ (Raichur * /ಅಭಿವೃದ್ಧಿ ಮಂಡಳಿ /ಸಿಎಂಸಿ/ಟಿಎಂಸಿ/ಮಾಲಿನ್ಯ ನಿಯಂತ್ರಣ ಮಂಡಳಿ/ಗ್ರಾಮ ಪಂಚಾಯಿತಿಗಳಿಂದ ಮಂಜೂರಾತಿಯನ್ನು ಪಡೆಯದ ಹೊರತು ಈ ಆದೇಶವು ಅನುಭವದಾರನಿಗೆ ಯಾವುದೇ ಹಕ್ಕನ್ನು ನೀಡುವುದಿಲ್ಲ.
2. ಈ ಭೂಪರಿವರ್ತಿತ ಜಮೀನನ್ನು commercial | Educational ಉದ್ದೇಶಕ್ಕಾಗಿ ಮಾತ್ರ ಉಪಯೋಗಿಸಿಕೊಳ್ಳತಕ್ಕದ್ದು. ಈ ಜಮೀನನ್ನು ಪೂರ್ವಾನುಮತಿ ಇಲ್ಲದೇ ಬೇರೆ ಉದ್ದೇಶಕ್ಕಾಗಿ ಉಪಯೋಗಿಸಬಾರದು.
3. ಈ ಜಮೀನಿನಲ್ಲಿ ಉದ್ದೇಶಿಸಿರುವ ಬಡಾವಣೆ ನಕ್ಷೆ ಹಾಗೂ ಪರವಾನಗಿ ಇತ್ಯಾದಿಗಳನ್ನು (Raichur * /ಪ್ರಾಧಿಕಾರ / ನಗರಪಾಲಿಕೆ/ಇತ್ಯಾದಿ) ರವರಿಂದ ಅನುಮೋದಿಸಿಕೊಂಡು, ಆ ನಂತರ ಅನುಮೋದನೆಗೊಂಡ ನಕ್ಷೆಗೆ ಅನುಗುಣವಾಗಿ ಕಟ್ಟಡವನ್ನು ಕಟ್ಟುವುದು. ಸದರಿ ಜಮೀನಿನಲ್ಲಿ ಲೇಔಟ್ ಪ್ಲಾನಿಗೆ ಅನುಮೋದನೆ ಪಡೆಯದೆ ಪರಬಾರೆ ಮಾಡಕೂಡದು
4. ಇತರೆ ಅವಶ್ಯವಾದ ರಸ್ತೆ ಜಾಗ, ರಸ್ತೆ ಮಾರ್ಚಿನ್, ಖಾಲಿ ಜಾಗ ಇತ್ಯಾದಿಗಳನ್ನು (Raichur */ಪ್ರಾಧಿಕಾರ / ನಗರಪಾಲಿಕೆ/ ಇತ್ಯಾದಿ) ರವರಿಂದ ಅನುಮೋದಿಸಿದ ಬಡಾವಣೆ ನಕ್ಷೆ ಪ್ರಕಾರ ಹಾಗೂ ನಿರ್ದಿಷ್ಟಪಡಿಸಿದ ನಿಯಮಗಳ ರೀತ್ಯ ಸದರಿ ಉದ್ದೇಶಕ್ಕಾಗಿ

ಕಾಯ್ದೆಗಳನ್ನು

5. ಸಾರ್ವಜನಿಕ ಹಿತವೃಷ್ಟಿಯಿಂದ ಸದರಿ ಜಮೀನಿನಲ್ಲಿ ನಿವೇಶನದಾರರಿಗೆ ನಾಗರೀಕ ಸೌಲಭ್ಯಗಳಾದ ವಿದ್ಯುಚ್ಛಕ್ತಿ, ನೀರು ಸರಬರಾಜು ಒಳಚರಂಡಿ ವ್ಯವಸ್ಥೆ, ಇತ್ಯಾದಿಗಳನ್ನು ಆರೋಗ್ಯ ನೈರ್ಮಲ್ಯಕರಣ ಹಾಗೂ ಭದ್ರತೆಗಳ ಉದ್ದೇಶದಿಂದ ಎಲ್ಲಾ ಸೌಲಭ್ಯಗಳನ್ನು ಕಾನೂನು ರೀತ್ಯ ಒದಗಿಸಿಕೊಡುವುದು ಅರ್ಜಿದಾರರ ಜವಾಬ್ದಾರಿಯಾಗಿರುತ್ತದೆ.

6. ಸರ್ಕಾರದ ಆದೇಶ ಸಂ.ವಿಡಬ್ಲ್ಯೂ.ಡಿ 7556-665-ಅ ಮತ್ತು ಬಿ-6-54-5 ಮತ್ತು ಕೇಂದ್ರ ಸರ್ಕಾರದ ಸಾರಿಗೆ ಇಲಾಖೆಯ ಪತ್ರ ನಂ ವಿ:7(11)67, ದಿನಾಂಕ:1-1-1966 ರಂತೆ ಈ ಜಮೀನಿನಲ್ಲಿ ಕಟ್ಟಲು ಉದ್ದೇಶಿಸಿರುವ ಕಟ್ಟಡವು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗೆ ಸಂಬಂಧಿಸಿದಂತೆ ರಸ್ತೆಯ ಮಧ್ಯಭಾಗದಿಂದ 40 ಮೀಟರ್ ಗಳ ಅಂತರವನ್ನು ಮತ್ತು ಜಿಲ್ಲಾ ಹೆದ್ದಾರಿಗೆ ಸಂಬಂಧಿಸಿದಂತೆ ರಸ್ತೆಯ ಮಧ್ಯಭಾಗದಿಂದ 25 ಮೀಟರ್ ಗಳ ಅಂತರವನ್ನು ಕಾಯ್ದಿರಿಸಬೇಕು ಹಾಗೂ ಈ ಖಾಲಿ ಪ್ರದೇಶದಲ್ಲಿ ಯಾವುದೇ ಕಟ್ಟಡವನ್ನು ಕಟ್ಟಬಾರದು.

7. ಅರ್ಜಿದಾರರು ನಗರ ಭೂ ಪರಿಮಿತಿ ಕಾಯಿದೆ 1976 ವಿಧಿ 6(1) ರ ಪ್ರಕಾರ ಸಕ್ಷಮ ಪ್ರಾಧಿಕಾರದಲ್ಲಿ ಘೋಷಣೆ ಪತ್ರವನ್ನು ಸಲ್ಲಿಸದಿದ್ದಲ್ಲಿ ಈಗ ತಕ್ಷಣ ಅಂತಹ ಘೋಷಣೆ ಪತ್ರವನ್ನು ಸಲ್ಲಿಸತಕ್ಕದ್ದು ಮತ್ತು ಈ ಆದೇಶದ ಪ್ರತಿಯನ್ನು ಸಂಬಂಧಪಟ್ಟ ಭೂ ಪರಿಮಿತಿ ಪ್ರಾಧಿಕಾರಕ್ಕೆ ಕಳುಹಿಸಲಾಗಿದೆ.

8. ಈ ಭೂ ಪರಿವರ್ತನಾ ಜಮೀನಿನಲ್ಲಿ ಸ್ಥಾಪಿಸಲಾಗುವ ಕೈಗಾರಿಕಾ ಘಟಕಗಳ ಹೊಗೆ ಅನಿಲ ಇತರೆ ಕಲ್ಮಶಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಿ ಸಾರ್ವಜನಿಕರ ಆರೋಗ್ಯಕ್ಕೆ ಯಾವುದೇ ರೀತಿಯ ಹಾನಿಯಾಗದಂತೆ ಹಾಗೂ ಪರಿಸರ ಮಾಲಿನ್ಯವಾಗದಂತೆ ನೋಡಿಕೊಳ್ಳತಕ್ಕದ್ದು. ಕೈಗಾರಿಕಾ ಉದ್ದೇಶಕ್ಕಾಗಿ ಭೂ ಪರಿವರ್ತಿತ ಜಮೀನಿನಲ್ಲಿ ಸ್ಥಾಪಿಸುವ ಕೈಗಾರಿಕಾ ಘಟಕಗಳು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ/ಪರಿಸರ ಇಲಾಖೆಗಳ ಅನುಮತಿ ಹೊಂದಿರತಕ್ಕದ್ದು.

9. ಮೇಲ್ಕಂಡ ಯಾವುದೇ ಷರತ್ತುಗಳನ್ನು ಉಲ್ಲಂಘಿಸಿದಲ್ಲಿ ಈ ಭೂ ಪರಿವರ್ತನೆ ಆದೇಶ ಯಾವುದೇ ಸೂಚನೆ ನೀಡದ ರದ್ದುಗೊಳಿಸಲಾಗುವುದು ಮತ್ತು ಕರ್ನಾಟಕ ಭೂಕಂದಾಯ ಕಾಯ್ದೆ 1964 ರ ಕಲಂ 96 ರಂತೆ ದಂಡ ಶುಲ್ಕವನ್ನು ವಿಧಿಸಲು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಅಲ್ಲದೇ ಈ ಜಮೀನಿನಲ್ಲಿ ಅನಧಿಕೃತವಾಗಿ ಕಟ್ಟಿದ ಕಟ್ಟಡಗಳನ್ನು ಯಾವುದೇ ಪರಿಹಾರ ನೀಡದೇ ತೆರವುಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಹಾಗೂ ಅದಕ್ಕೆ ತಗಲುವ ವೆಚ್ಚವನ್ನು ಭೂಕಂದಾಯ ಬಾಕಿ ಎಂದು ಖಾತೆದಾರರಿಂದ ವಸೂಲಿ ಮಾಡಲಾಗುವುದು.

ಹೆಚ್ಚುವರಿ ಷರತ್ತುಗಳು

1. ಈ ಭೂ ಪರಿವರ್ತನೆ ಆದೇಶವು ಮುಂದಿನ ಆದೇಶದವರೆಗೂ ಶಾಶ್ವತವಾಗಿ ಮಾನ್ಯವಾಗಿರುತ್ತದೆ, ಭೂ ಪರಿವರ್ತನೆಯ ಉದ್ದೇಶ ಬದಲಾವಣೆಯಾಗಬೇಕಾದರೆ ಸೆಕ್ಷನ್ 97 ರ ಪ್ರಕಾರ ಹೊಸ ಆದೇಶ ಪಡೆಯತಕ್ಕದ್ದು.

2. ಷರತ್ತು (9) ರಲ್ಲಿ ತಿಳಿಸಿರುವಂತೆ ಭೂ ಪರಿವರ್ತಿತ ಜಮೀನನ್ನು commercial - Educational ಉದ್ದೇಶಕ್ಕಾಗಿ ಮಾತ್ರ ಉಪಯೋಗಿಸಿಕೊಳ್ಳತಕ್ಕದ್ದು, ಬೇರೆ ಉದ್ದೇಶಕ್ಕಾಗಿ ಉಪಯೋಗಿಸಬೇಕಾದರೆ ಸೆಕ್ಷನ್ 97 ರ ಪ್ರಕಾರ ಮರು ಅನುಮತಿಯನ್ನು ಪಡೆಯತಕ್ಕದ್ದು. ಸದರಿ ಭೂ ಪರಿವರ್ತಿತ ಜಮೀನನ್ನು ಯಾವ ಉದ್ದೇಶಗಳಿಗೆ ಪರಿವರ್ತನೆಯಾಗಿದೆಯೋ ಆ ಉದ್ದೇಶಗಳಿಗೆ ಯೋಜನಾ ಪ್ರಾಧಿಕಾರ / ಅಭಿವೃದ್ಧಿ ಮಂಡಳಿ / ಸಿಎಂಸಿ / ಟಿಎಂಸಿ / ಮಾಲಿನ್ಯ ನಿಯಂತ್ರಣ ಮಂಡಳಿ / ಗ್ರಾಮ ಪಂಚಾಯಿತಿಗಳಿಂದ ಅಗತ್ಯ ಮಂಜೂರಾತಿಯನ್ನು ಪಡೆಯತಕ್ಕದ್ದು.

3. ಸದರಿ ಭೂಪರಿವರ್ತನೆ ಆದೇಶವನ್ನು ಅರ್ಜಿದಾರರು ನೀಡಿರುವ ಅಫಿಡವಿಟ್ (ಪ್ರಮಾಣಪತ್ರ) ಆಧಾರದಲ್ಲಿ ನೀಡಲಾಗಿದ್ದು ಅಫಿಡವಿಟ್ ಪ್ರಮಾಣಪತ್ರದಲ್ಲಿ ನೀಡಿರುವ ಮಾಹಿತಿಯು ಒಂದು ವೇಳೆ ತಪ್ಪಾಗಿದ್ದಲ್ಲಿ ಈ ಆದೇಶವು ನಿಯಮಾನುಸಾರ ರದ್ದತಿ ಮಾಡುವ ಷರತ್ತಿಗೆ ಒಳಪಡುತ್ತದೆ.

4. ನಗರ ಯೋಜನಾ ಪ್ರಾಧಿಕಾರ/ಗ್ರಾಮ ಪಂಚಾಯಿತಿ/ಅಭಿವೃದ್ಧಿ ಪ್ರಾಧಿಕಾರ/ಸಕ್ಷಮ ಪ್ರಾಧಿಕಾರವು ಲೇ ಔಟ್ ಪ್ಲಾನ್ ಗೆ ಅನುಮೋದನೆ ನೀಡುವವರೆಗೆ ಮಾತ್ರವೇ ಕಂದಾಯ ಇಲಾಖೆಯ ಭೂಮಿ ತಂತ್ರಾಂಶದಲ್ಲಿ ನಿರ್ವಹಿಸಿ, ಕಾಲೋಚಿತಗೊಳಿಸುತ್ತಿರುವ ಪಹಣಿಯಲ್ಲಿರುವ ಭೂ ಪರಿವರ್ತನೆಯಾಗಿರುವ ಕ್ಷೇತ್ರದ ಪೂರ್ಣ ವಿಸ್ತೀರ್ಣವನ್ನು ವಿಭಜನೆ ಮಾಡದೇ ಒಂದೇ ಘಟಕವನ್ನಾಗಿ ಮಾರಾಟ ಮಾಡಬಹುದಾಗಿದೆ. ನಗರ ಯೋಜನಾ ಪ್ರಾಧಿಕಾರ ಅಥವಾ ಗ್ರಾಮ ಪಂಚಾಯಿತಿ ಅಥವಾ ಸಂಬಂಧಿಸಿದ ಸಕ್ಷಮ ಪ್ರಾಧಿಕಾರವು ಲೇ ಔಟ್ ಪ್ಲಾನ್ ಗೆ ಅನುಮೋದನೆ ನೀಡಿದ ನಂತರ ಭೂ ಪರಿವರ್ತನೆಯಾಗಿರುವ ಕ್ಷೇತ್ರದಲ್ಲಿ ಸಾರ್ವಜನಿಕ


ಉದ್ದೇಶಕ್ಕೆ ಮೀಸಲಿರಿಸಿದ ವಿಸ್ತೀರ್ಣವನ್ನು ಬಿಟ್ಟು ಉಳಿದ ವಿಭಜಿತ ಕ್ಷೇತ್ರವನ್ನು ಆಯಾ ಕ್ಷೇತ್ರಕ್ಕೆ ನೀಡಿರುವ ಅಸ್ತಿಯ ಗುರುತಿನ ಸಂಖ್ಯೆ (Property id) ಮೇರೆಗೆ ಮಾರಾಟ ಮಾಡಬಹುದಾಗಿರುತ್ತದೆ.

ಷೆಡ್ಯೂಲ್ ವಿವರ

ರಾಯಚೂರು ಜಿಲ್ಲೆ, ಸಿರವಾರ ತಾಲ್ಲೂಕು, ಮಲ್ಲಟ ಹೋಬಳಿ, ಬಲ್ಲಟಗಿ ಗ್ರಾಮದ 421/*/1, ಸ.ನಂ. ರಲ್ಲಿನ ಒಟ್ಟು ಎಕರೆ 1.36.0.00 ಗುಂಟೆ ವಿಸ್ತೀರ್ಣಕ್ಕೆ ಭೂಪರಿವರ್ತಿತ ಜಮೀನಿಗೆ ಚಕ್ಕುಬಂದಿ:

ಸ.ನಂ	ವಿಸ್ತೀರ್ಣ	ಚಕ್ಕುಬಂದಿ			
		ಪೂರ್ವಕ್ಕೆ	ಪಶ್ಚಿಮಕ್ಕೆ	ಉತ್ತರಕ್ಕೆ	ದಕ್ಷಿಣಕ್ಕೆ
421*1	1.36.0.00	ಲಾನಂ420	ಬ್ಲಾ.ನಂ1	ಲಾನಂ416	ಬ್ಲಾ.ನಂ1

DC Name :
R VENKATESHKUMAR



ಸಹಿ/-
ಜಿಲ್ಲಾಧಿಕಾರಿ,
ರಾಯಚೂರು ಜಿಲ್ಲೆ.

ಪ್ರತಿಯನ್ನು ಮುಂದಿನ ಸೂಕ್ತ ಕ್ರಮಕ್ಕಾಗಿ ಕೆಳಕಂಡವರಿಗೆ ಕಳುಹಿಸಿದೆ :

1. ತಹಶೀಲ್ದಾರ್ ಸಿರವಾರ ರವರಿಗೆ ಮೂಲ ಕಡತ ಈ ಆದೇಶದ ಪ್ರಕಾರ ಸಂಬಂಧಪಟ್ಟ ಸರ್ವೆ ನಂಬರ್ ಭೂ ಪರಿವರ್ತನೆಯಾಗಿದೆ ಎಂದು ಸಂಬಂಧಪಟ್ಟ ಅರ್.ಟಿ.ಸಿ ಯಲ್ಲಿ ನಮೂದಿಸತಕ್ಕದ್ದು ಮತ್ತು ಈ ಜಮೀನಿಗೆ ಖಾತೇದಾರರ ಲೆಕ್ಕದಲ್ಲಿ ಸದರಿ ಜಮೀನಿನ ಭೂ ಕಂದಾಯವನ್ನು ಕಡಿಮೆಗೊಳಿಸುವುದು.
2. (Raichur */ಪ್ರಾಧಿಕಾರ / ನಗರಪಾಲಿಕೆ) ಇವರಿಗೆ ಮುಂದಿನ ಸೂಕ್ತ ಕ್ರಮಕ್ಕಾಗಿ.
3. ಉಪ ವಿಭಾಗಧಿಕಾರಿಗಳು, Raichur ಉಪ ವಿಭಾಗ.
4. ಉಪ ನಿರ್ದೇಶಕರು, ಭೂಮಾಪನ ಮತ್ತು ಭೂದಾಖಲೆಗಳ Raichur ಉಪ ವಿಭಾಗ.
5. ಅರ್ಜಿದಾರರಾದ ಶ್ರೀ/ಶ್ರೀಮತಿ: ಸುರೇಶ ತಂ ಬಸ್ಸಣ್ಣ,ಬುಲಿ ಬುಲಿ ಸಾಬಲ್ಲಟಗಿ ,
ವಿಳಾಸ: basaweshwara school ballatgi; ರವರಿಗೆ ದೃಢೀಕೃತ ಅಂಚೆ ಮೂಲಕ.

Office: Deputy Commissioner's Office, Raichur District

Application No: 204498

Date: 03/03/2021

Official Memorandum

Subject: Application submitted on 19/01/2021 by Shri Suresh, son of Basanna, residing at Ballatagi, for the land conversion of 1 Acre and 36 Guntas in Survey No. 421/*/1, Mallata Hobli, Sirwar Taluk, Raichur District, from agricultural use to Non-Agricultural Commercial - Educational purposes based on an affidavit.

References: 1. Payment of conversion fees: ₹41,378; Phodi fee: ₹40; Penalty: ₹0. Total: ₹41,418 deposited to the treasury by the applicant.

2. Affidavit (Pramana Patra) No: 243128, dated: 19/01/2021.

Order Summary:

In accordance with Sections 95(2), 95(4), and 95(7) of the Karnataka Land Revenue Act 1964, and Rule 107(1) of the Karnataka Land Revenue (Amendment) Rules 1994, permission is granted to convert the specified land (1.36.0.0 acres) for Commercial - Educational purposes, subject to the following conditions:

1. Approvals Required: This order does not grant absolute rights until the applicant obtains necessary approvals/clearances from competent authorities (e.g., Raichur Development Board, Pollution Control Board, or Gram Panchayat) for the specific intended use.
2. Restricted Use: The converted land must be used only for Commercial/Educational purposes. It cannot be used for any other purpose without prior permission.
3. Construction Plans: Before starting construction, the layout plan and building permits must be approved by the Raichur Authority/Municipality. All construction must strictly follow the approved plan. No unauthorized layouts are allowed.
4. Infrastructure: Regulations regarding roads, road margins, and open spaces as specified by the Raichur Authority/Municipality must be strictly followed.

[Signature]
Secretary

Sri Basaveshwara Education Trust (R)
Ballatagi - 584129
Tq: Sirwar Dt: Raichur

23/03/2021
No. of Corrections
Notary Manvi

[Signature]
Principal

Sri Basaveshwara High School
Ballatagi-584129
Tq: Sirwar Dt: Raichur
Dise No. 29060601220

[Signature]
PRESIDENT

Sri Basaveshwara Education Trust (R)
BALLATAGI-584 129.
Tq: Sirwara. Dist: Raichur.



5. Infrastructure Responsibility: It is the applicant's responsibility to legally provide all civic amenities such as electricity, water supply, and sewage systems for the benefit of the public/investors, ensuring health, hygiene, and safety.
6. Road Distance Requirements: As per Government Order No. PWD 7556-665-R dated 6-5-54 and Central Transport Department letter dated 1-1-1966, any building on this land must maintain a distance of 40 meters from the center of National/State Highways and 25 meters from the center of District Roads. No construction is allowed in this buffer zone.
7. Urban Land Ceiling: If a declaration under Section 6(1) of the Urban Land (Ceiling and Regulation) Act, 1976, has not yet been filed with the competent authority, it must be submitted immediately. A copy of this order has been sent to the relevant authority.
8. Pollution Control: Industrial units established on this converted land must effectively prevent smoke, gas, and other pollutants to ensure no harm to public health or the environment. Necessary permissions must be obtained from the Karnataka Pollution Control Board/Environment Department.
9. Consequences of Violation: If any of the above conditions are violated, the land conversion will be cancelled without notice. Penalties will be imposed under Section 96 of the Karnataka Land Revenue Act, 1964. Additionally, unauthorized structures will be demolished without compensation, and demolition costs will be recovered as land revenue arrears.

Additional Conditions

1. Validity: This conversion order remains valid permanently until a further order is issued. Any change in the purpose of conversion requires a new order under Section 97.
2. Specific Land Use: As mentioned in condition (9), the converted land must be used only for Commercial - Educational purposes. Using it for any other purpose requires fresh permission under Section 97. Approvals must be obtained from the Planning Authority, Development Board, CMC/TMC, Pollution Control Board, or Gram Panchayat as applicable.
3. Affidavit Accuracy: This order is based on the affidavit provided by the applicant. If any information in the affidavit is found to be false, this order is subject to cancellation according to rules.
4. Until the Urban Planning Authority, Gram Panchayat, or relevant Development Authority approves the Layout Plan, the land can only be sold as a single unit (without being divided/partitioned) based on the total area mentioned in the revenue records. Once the Layout Plan is approved, individual plots can be sold using specific Property IDs, excluding areas reserved for public purposes (like roads or parks).


Principal

Sri Basaveshwara High School
Ballatagi-584129
Tq. Sirwar Dt: Raichur
Dist No. 29060601220


PRESIDENT

Sri Basaveshwara Education Trust (R)
BALLATAGI-584 129.
Tq: Sirwara. Dist: Raichur.




Secretary

Sri Basaveshwara Education Trust (R), Ballatagi -584129
Tq. Sirwar Dt: Raichur

No. of Corrections
20/11/2020
Notary Manvi

Schedule of Property

This section provides the specific details of the land being converted:

Location: Raichur District, Sirwar Taluk, Mallat Hobli, Ballatgi Village.

Survey Number: 421/*1.

Total Area: 1 Acre 36.0.00 Guntas.

Boundaries (Chakkubandi):

S. no	Total Area	Chakkubandi			
		East	West	North	South
421*1	1.36.0.00	Land No. 420	Block No. 1	Land No. 416	Block No. 1

Official Details:

DC Name:

R. Venkateshkumar

Authority:

Deputy Commissioner (District Collector),

Raichur District.

Instructions for Further Action Copies of this order have been sent to:

1. Tahsildar, Sirwar: To update the RTC (Pahani) records to reflect that the land is now "Converted" and to stop collecting agricultural land revenue for this portion.
2. Raichur Authority/Municipality: For further necessary action.
3. Assistant Commissioner: Raichur Sub-division.
4. Deputy Director of Land Records: Raichur Sub-division.
5. The Applicant: Sri/Smt Suresh S/o Bassappa, resident of Ballatgi (near Basaveshwara School).

23/03/2026
No. of Corrections
Notary Manvi



RECUTED BEFORE ME
ATTESTED
DATE: 23/03/2026
NOTARY


Principal

Sri Basaveshwara High School
Ballatagi-584129
Tq: Sirwar Dt: Raichur
Dise No 29060601220


Secretary

Sri Basaveshwara Education
Trust (R) Ballatagi -584129
Tq: Sirwar Dt: Raichur


PRESIDENT

Sri Basaveshwara Education Trust (R)
BALLATAGI-584 129.
Tq: Sirwara. Dist: Raichur.